



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಸಂಪುಟ - ೧೫೯ Volume - 159	ಬೆಂಗಳೂರು, ಮಂಗಳವಾರ, ೨೯, ಅಕ್ಟೋಬರ್, ೨೦೨೪(ಕಾರ್ತಿಕ, ೦೭, ಶಕವರ್ಷ, ೧೯೪೬) BENGALURU, TUESDAY, 29, OCTOBER, 2024(KARTHIKA, 07, SHAKAVARSHA, 1946)	ಸಂಚಿಕೆ ೨೦೯ Issue 209
-----------------------------	--	-------------------------

ಭಾಗ ೫

ಸರ್ಕಾರದ ಮತ್ತು ಖಾಸಗಿ ಜಾಹೀರಾತುಗಳು, ಲೋಕಸೇವಾ ಆಯೋಗದ
ಜಾಹೀರಾತುಗಳು, ನೇಮಕಾತಿ ಸಮಿತಿಗಳ ಜಾಹೀರಾತುಗಳು

ಕರ್ನಾಟಕ ಲೋಕಾಯುಕ್ತ, ಡಾ||ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-560001

ಅಧಿಸೂಚನೆ ಸಂಖ್ಯೆ:ಕಲೋ/ಸಿಬ್ಬಂದಿ-3/01/ನೇನೇ/ಸಿಸಿಟಿ/2022-23(ಆರ್‌ಪಿಸಿ) ದಿನಾಂಕ:-25/10/2024

ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗಾಗಿ ಅಭ್ಯರ್ಥಿಗಳ ನೇಮಕಾತಿ

ವಿಷಯ: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ
ಮೂಲ ವೃಂದದಲ್ಲಿ ಖಾಲಿ ಇರುವ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ನೇರ
ನೇಮಕಾತಿಯಿಂದ ತುಂಬುವ ಬಗ್ಗೆ.

- ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:30/10/2024
- ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:29/11/2024 (ಮಧ್ಯರಾತ್ರಿ
11:59 ಗಂಟೆಯವರೆಗೆ)

ನೇಮಕಾತಿ ವಿಧಾನ : ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-'ಸಿ' ವೃಂದದ ಉಳಿಕೆ
ಮೂಲ ವೃಂದದಲ್ಲಿ ಖಾಲಿಯಿರುವ 16 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ತುಂಬಲು ಕರ್ನಾಟಕ
ಲೋಕಾಯುಕ್ತ (ವೃಂದ, ನೇಮಕಾತಿ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಸೇವಾ ಷರತ್ತು)
ನಿಯಮಗಳು 1988 ರ ಅನುಬಂಧ-'ಎ' ಮತ್ತು ಕೆ.ಸಿ.ಎಸ್ (ಸಾಮಾನ್ಯ ನೇಮಕಾತಿ) ನಿಯಮಗಳು
1977 ಹಾಗೂ ಅಧಿಸೂಚನೆ ಸಂಖ್ಯೆ:ಡಿಪಿಎಆರ್ 19 ಎಸ್ ಸಿ ಆರ್ 2006 ದಿನಾಂಕ:14-08-2006
ರನ್ವಯ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರ್ನಾಟಕ ಲೋಕಾಯುಕ್ತ
ಸಂಸ್ಥೆಯ ವೆಬ್‌ಸೈಟ್ <https://lokayukta.kar.nic.in> ನಲ್ಲಿ (on-line) ಮೂಲಕ ಸಲ್ಲಿಸಲು

(೧೩೬೦)

ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್-ಲೈನ್ (on-line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

1. ಕರ್ಕ-ಕಂ-ಟೈಪಿಸ್:- 16 ಹುದ್ದೆಗಳು

ವೇತನ ಶ್ರೇಣಿ: 34100-800-35700-900-39300-1000-43300-1125-47800-1250-52800-1375-58300-1500-64300-1650-67600

2. ಹುದ್ದೆಗಳ ವರ್ಗೀಕರಣ:-

ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ 01 ಸೆಹಿಮ 2022, ದಿನಾಂಕ:28-12-2022 ಮತ್ತು ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ 02 ಸೆಹಿಮ 2023, ದಿನಾಂಕ:08-03-2024ರ ಪ್ರಕಾರ ಹುದ್ದೆಗಳನ್ನು ಕೆಳಕಂಡಂತೆ ವರ್ಗೀಕರಿಸಲಾಗಿದೆ.

ಉಳಿಕೆ ಮೂಲ ವೃಂದದ ಕರ್ಕ-ಕಂ-ಟೈಪಿಸ್ ಹುದ್ದೆಗಳ ವರ್ಗೀಕರಣ: 16

ಮೀಸಲಾತಿ	ಸಮತಳ ಮೀಸಲಾತಿ								
	ಇತರೆ	ಮಹಿಳಾ ಅಭ್ಯರ್ಥಿ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕ	ಕನ್ನಡ ಮಾಧ್ಯಮ ಅಭ್ಯರ್ಥಿ	ಯೋಜನಾ ನಿರಾಶ್ರಿತ ಅಭ್ಯರ್ಥಿ	ಅಂಗವಿಕಲ ಅಭ್ಯರ್ಥಿ	ತೃತೀಯ ಲಿಂಗಿ	ಒಟ್ಟು
ಸಾಮಾನ್ಯ ಅರ್ಹತೆ	02	03	02	-	-	-	01*	ಅಭ್ಯರ್ಥಿ	08
ಪರಿಶಿಷ್ಟ ಜಾತಿ	01	01	01	-	-	-	-	-	03
ಪರಿಶಿಷ್ಟ ಪಂಗಡ	01	-	-	-	-	-	-	-	01
ಪ್ರವರ್ಗ-I	01	-	-	-	-	-	-	-	01
ಪ್ರವರ್ಗ-II(ಎ)	01	01	-	-	-	-	-	-	02
ಪ್ರವರ್ಗ-II(ಬಿ)	01	-	-	-	-	-	-	-	01
ಒಟ್ಟು	07	05	03	-	-	-	01	-	16

*ಚಲನವಲನ ವ್ಯಕ್ತಿಗಳು

3. ಶೈಕ್ಷಣಿಕ ವಿದ್ಯಾರ್ಹತೆ :-

1. ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ.
2. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ (ಮೂಲ ಅಂಕಪಟ್ಟಿಯನ್ನು ಅರ್ಹತಾ ಪರೀಕ್ಷೆಗೆ ಕರೆ ಬಂದಾಗ ಪರಿಶೀಲನೆಗಾಗಿ ಹಾಜರುಪಡಿಸುವುದು).

ಸೂಚನೆ:

1. ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರಾಕ್ಟೀಸ್‌ನ ಬೆರಳಚ್ಚು ವಿಷಯಗಳ ತೇರ್ಗಡೆಯ ತತ್ಸಮಾನತೆ ಬಗ್ಗೆ ಸರ್ಕಾರದ ಅದೇಶ ಸಂಖ್ಯೆ: ಇಡಿ 174 ಟಿಪಿಇ 2005 ಬೆಂಗಳೂರು, ದಿನಾಂಕ:09ನೇ ನವೆಂಬರ್ 2006 ರನ್ವಯ ಪರಿಗಣಿಸಲಾಗುವುದು. (ಸದರಿ ಸರ್ಕಾರದ ಆದೇಶವನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಅಧಿಕೃತ ಜಾಲತಾಣದಲ್ಲಿ(ವೆಬ್ ಸೈಟ್) ಅಧಿಸೂಚನೆ ವಿಭಾಗದಲ್ಲಿ ವೀಕ್ಷಿಸಬಹುದು)
2. ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಯ ತತ್ಸಮಾನ ವಿದ್ಯಾರ್ಹತೆಯನ್ನು ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 81 ಸೇವನೆ 2017, ದಿನಾಂಕ:27/02/2018ರಲ್ಲಿ ತಿಳಿಸಿರುವಂತೆ ಪರಿಗಣಿಸಲಾಗುವುದು. (ಸದರಿ ಸರ್ಕಾರದ ಸುತ್ತೋಲೆಯನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಜಾಲತಾಣದಲ್ಲಿ(ವೆಬ್ ಸೈಟ್) ಅಧಿಸೂಚನೆ ವಿಭಾಗದಲ್ಲಿ ವೀಕ್ಷಿಸಬಹುದು.)

4. ನೇಮಕಾತಿ ಪ್ರಕ್ರಿಯೆ:

- i) ಕರ್ನಾಟಕ ಲೋಕಾಯುಕ್ತ (ವೃಂದ, ನೇಮಕಾತಿ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಸೇವಾ ಷರತ್ತು) (ತಿದ್ದುಪಡಿ) ನಿಯಮಗಳು 2005ರ ಅನುಬಂಧ-‘ಎ’ ರಲ್ಲಿ ತಿಳಿಸಿದಂತೆ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಮತ್ತು ಮೀಸಲಾತಿ ಆಧಾರದ ಮೇರೆಗೆ ಶ್ರೇಯಾಂಕದಲ್ಲಿರುವ ಅಭ್ಯರ್ಥಿಗಳ ಪೈಕಿ 1:10 ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ತಯಾರಿಸಿ, ಸದರಿ ಪಟ್ಟಿಯಲ್ಲಿ ಇರುವಂತಹ ಅಭ್ಯರ್ಥಿಗಳಿಗೆ ಈ ಕಛೇರಿಯಿಂದ ಅರ್ಹತಾ ಪರೀಕ್ಷೆ ನಡೆಸಲಾಗುವುದು. ಸದರಿ ಅರ್ಹತಾ ಪರೀಕ್ಷೆಗೆ ನಿಗದಿಪಡಿಸಲಾದ ಗರಿಷ್ಠ 20 ಅಂಕಗಳಿಗೆ ಅಭ್ಯರ್ಥಿಯು ಕನಿಷ್ಠ ಶೇ.50 ರಷ್ಟು ಅಂಕಗಳನ್ನು ಪಡೆದಲ್ಲಿ ಮಾತ್ರ ಆಯ್ಕೆ ಪಟ್ಟಿಗೆ ಪರಿಗಣಿಸಲಾಗುವುದು.
- ii) ಅರ್ಹತಾ ಪರೀಕ್ಷೆಯನ್ನು ಬೆರಳಚ್ಚು ಯಂತ್ರ / ಗಣಕಯಂತ್ರದ ಮೂಲಕ ಕೈಗೊಳ್ಳಲಾಗುವುದು.

5. ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ, ಪ್ರವರ್ಗ-2(ಎ), 2(ಬಿ), 3(ಎ), 3(ಬಿ) ಮತ್ತು ಮಾಜಿ ಸೈನಿಕರಿಗೆ	250/-
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ	ಶುಲ್ಕ ವಿನಾಯಿತಿ ಇರುತ್ತದೆ

6. ಅರ್ಜಿ ಶುಲ್ಕ ಪಾವತಿ ವಿಧಾನ:

(ಅ) ನಿಗದಿತ ಶುಲ್ಕವನ್ನು ಕರ್ನಾಟಕ ಲೋಕಾಯುಕ್ತ ಕಚೇರಿಯ ಅಧಿಕೃತ ವೆಬ್‌ಸೈಟ್ <https://lokayukta.kar.nic.in> ರಲ್ಲಿ ನೀಡಲಾದ ಲಿಂಕ್ ಮುಖಾಂತರ ಕೆನರಾ ಬ್ಯಾಂಕ್‌ನ **CANARA Collect** ಮೂಲಕ ನಿಗದಿತ ಶುಲ್ಕವನ್ನು **Online Payment through Canara e pay modes/ Net Banking or Credit or Debit Card or UPI ID** ಸೌಲಭ್ಯದ ಮೂಲಕ ಮಾತ್ರ ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಚಲನ್/ಡಿಮಾಂಡ್ ಡ್ರಾಪ್ಪ್/ ಪೋಸ್ಟಲ್ ಆರ್ಡರ್/ ಮನಿ ಆರ್ಡರ್, ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿ ಮಾಡದೇ ಇರುವ ಸಾಮಾನ್ಯ ವರ್ಗ, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಪ್ರವರ್ಗ-3ಬಿ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು

(ಆ) ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸಲಾಗುವುದಿಲ್ಲ.

(ಇ) ಆನ್-ಲೈನ್ ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಹೆಲ್ಪ್-ಲೈನ್ ಸಂಖ್ಯೆ: **080-22011297** ಗೆ ಕಚೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

(ಈ) ಅಭ್ಯರ್ಥಿಗಳಿಗೆ ನೀಡಿರುವ ಸೂಚನೆಗಳಲ್ಲಿ ಮೀಸಲಾತಿ, ವಿದ್ಯಾರ್ಹತೆ ಮುಂತಾದ ವಿಷಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಕೆಲಸದ ವೇಳೆಯಲ್ಲಿ ದೂರವಾಣಿ ಸಂಖ್ಯೆ:**080-22011210 / 080-22011279** ಗೆ ಸಂಪರ್ಕಿಸಬಹುದಾಗಿದೆ.

- ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭದ ದಿನಾಂಕ:30/10/2024.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:29/11/2024 (ಮಧ್ಯರಾತ್ರಿ 11:59 ಗಂಟೆಯವರೆಗೆ)
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:30/11/2024 (ಮಧ್ಯರಾತ್ರಿ 11:59 ಗಂಟೆಯವರೆಗೆ).

(ಉ) ಅಭ್ಯರ್ಥಿಯು ಭಾವಚಿತ್ರ ಮತ್ತು ಸಹಿ ಸ್ಕ್ಯಾನ್ ಮಾಡಿ ಆಪ್ ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

- (i) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು, ಗರಿಷ್ಠ 50 ಕೆ.ಬಿ ಅಳತೆಯಿರುವ 5 ಸೆ.ಮೀ. ಉದ್ದ x 3.6 ಸೆ.ಮೀ ಅಗಲವಿರಬೇಕು ಹಾಗೂ ಅದು ಜೆಪಿಜಿ ನಮೂನೆಯಲ್ಲಿರಬೇಕು. ಭಾವಚಿತ್ರದ ಹಿನ್ನೆಲೆ ಬಿಳಿ ಬಣ್ಣದಾಗಿರಬೇಕು.
- (ii) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು).
- (iii) ಅಭ್ಯರ್ಥಿಯು ಬಿಳಿ ಕಾಗದದ ಮೇಲೆ ಕಪ್ಪು ಬಾಲ್ ಪಾಯಿಂಟ್ ಪೆನ್‌ನಲ್ಲಿ (2.5 ಸೆ.ಮೀ ಅಗಲ x 7.5 ಸೆ.ಮೀ. ಉದ್ದವಿರುವ ಗರಿಷ್ಠ 25 ಕೆ.ಬಿ ಪ್ರಮಾಣವಿರುವಂತೆ) ತಮ್ಮ ಸಹಿ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು ಹಾಗೂ ಅದು ಜೆಪಿಜಿ ನಮೂನೆಯಲ್ಲಿರಬೇಕು.

7. ವಯೋಮಿತಿ:-

1. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಎಲ್ಲಾ ಪ್ರವರ್ಗದವರಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ
2. ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 166 ಸೆನೆನಿ 2024, ದಿನಾಂಕ:10/09/2024ರಲ್ಲಿ ಆದೇಶಿಸಿರುವಂತೆ ಈ ಅಧಿಸೂಚನೆಯಲ್ಲಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಈ ಕೆಳಕಂಡಂತೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿರುತ್ತದೆ.

ಅ	ಪ.ಜಾ/ಪ.ಪಂ/ಪ್ರ-1	43 ವರ್ಷ
ಬ	ಪ್ರವರ್ಗ-II (ಎ),II (ಬಿ), III (ಎ), III (ಬಿ)	41 ವರ್ಷ
ಕ	ಸಾಮಾನ್ಯ ಆಹ್ವಾನ	38 ವರ್ಷ

ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977ರ 6ನೇ ನಿಯಮದ ಅನುಸಾರ ಈ ಕೆಳಗಿನ ಸಂದರ್ಭಗಳಲ್ಲಿ ಸದರಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಕೆಳಗೆ ತಿಳಿಸಿರುವಷ್ಟು ಮಟ್ಟಿಗೆ

ಹೆಚ್ಚಿಸಲಾಗುವುದು. ಕನಿಷ್ಠ ಮತ್ತು ಗರಿಷ್ಠ ವಯೋಮಿತಿಯು ಆನ್-ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಆಧರಿಸಿರುತ್ತದೆ.

(I) ಅಭ್ಯರ್ಥಿಯು, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮದ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ಸ್ಥಳೀಯ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ, ಸೇವೆ ಸಲ್ಲಿಸುತ್ತಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10 ವರ್ಷ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.

(II) ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ ಅವನು ಸಶಸ್ತ್ರ ದಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ 03 ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳು ಆಗುವುದೋ ಅಷ್ಟು ವರ್ಷಗಳು.

ವಿವರಣೆ: (ಎ) ಮಾಜಿ ಸೈನಿಕ ಎಂದರೆ ಸಶಸ್ತ್ರ ದಳಗಳಾದ ನಿಯಮಿತ ಭೂದಳ, ನೌಕಾದಳ ಮತ್ತು ವಾಯುದಳದಲ್ಲಿ ಯಾವುದೇ ಶ್ರೇಣಿಯಲ್ಲಿ (ಯೋಧ ಅಥವಾ ಯೋಧರಲ್ಲದ ಹುದ್ದೆಗಳಲ್ಲಿ) ಸೇವೆ ಸಲ್ಲಿಸಿದ ವ್ಯಕ್ತಿ, ಆದರೆ ಡಿಫೆನ್ಸ್ ಸೆಕ್ಯೂರಿಟಿ ಕೋರ್ಸ್, ಜನರಲ್ ರಿಸರ್ವ್ ಇಂಜಿನಿಯರಿಂಗ್ ಪ್ರೋಸೆಸ್, ಲೋಕಸಹಾಯಕ ಸೇನಾ ಮತ್ತು ಪ್ಯಾರಾ ಮಿಲಿಟರಿ ದಳದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಸೇರ್ಪಡೆಯಾಗುವುದಿಲ್ಲ ಮತ್ತು (ಬಿ) ಕೇಂದ್ರ ಸಶಸ್ತ್ರ ದಳಗಳಲ್ಲಿ ಸೇವೆ ಸಲ್ಲಿಸುವಾಗ ಹತರಾದ ಅಥವಾ ಶಾಶ್ವತವಾಗಿ ದೈಹಿಕ ವಿಕಲತೆಹೊಂದಿದ ವ್ಯಕ್ತಿಗಳ ಕುಟುಂಬದವರು (ಸಂದರ್ಭಾನುಸಾರ ಹೆಂಡತಿ ಅಥವಾ ಗಂಡ ಮತ್ತು ಮಕ್ಕಳು ಮತ್ತು ಮಲ ಮಕ್ಕಳು) ಮಾಜಿ ಸೈನಿಕ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಆದರೆ ಅಂಥಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದಿಲ್ಲ.

(ಅ) ಮೇಲ್ಕಂಡ ದಳದ ಸೇನೆಯಿಂದ ನಿವೃತ್ತಿ ಹೊಂದಿದ ನಂತರ ನಿವೃತ್ತಿ ವೇತನ ಪಡೆಯುತ್ತಿರುವ

ಅಥವಾ

(ಆ) ವೈದ್ಯಕೀಯ ಕಾರಣಗಳಿಂದ ಮಿಲಿಟರಿ ಸೇವೆಯಿಂದ ಬಿಡುಗಡೆಯಾದ ಅಥವಾ ವ್ಯಕ್ತಿಯ ಹಿಡಿತಕ್ಕೂ ಮೀರಿದ ಪರಿಸ್ಥಿತಿಗಳಿಂದ ಮತ್ತು ವೈದ್ಯಕೀಯ ಅಥವಾ ಅಸಾಮರ್ಥ್ಯದ ಪಿಂಚಣಿ ಪಡೆದು ಸೇವೆಯಲ್ಲಿ ಬಿಡುಗಡೆಯಾದವನು

ಅಥವಾ

(ಇ) ಸ್ವಂತ ಕೋರಿಕೆ ಹೊರತುಪಡಿಸಿ ಸಿಬ್ಬಂದಿ ಕಡಿತದ ಪರಿಣಾಮದಿಂದ ಅಂತಹ ಸೇನೆಯಿಂದ ಬಿಡುಗಡೆಹೊಂದಿದ ವ್ಯಕ್ತಿ

ಅಥವಾ

(ಈ) ತನ್ನ ಸ್ವಂತ ಕೋರಿಕೆ ಮೇರೆಗೆ ಅಥವಾ ದುರ್ನಡತೆ ಅಥವಾ ಅಸಾಮರ್ಥ್ಯದ ಕಾರಣದಿಂದಾಗಿ ತೆಗೆದುಹಾಕಿರುವ ಅಥವಾ ಕರ್ತವ್ಯದಿಂದ ವಜಾ ಮಾಡಿದ ವ್ಯಕ್ತಿಗಳನ್ನು ಹೊರತುಪಡಿಸಿ ನಿರ್ದಿಷ್ಟ ಅವಧಿಯನ್ನು ಪೂರೈಸಿದ ತರುವಾಯ ಬಿಡುಗಡೆಹೊಂದಿದ ವ್ಯಕ್ತಿ ಮತ್ತು ಗ್ರಾಚ್ಯುಟಿ ಪಡೆಯುತ್ತಿರುವ ವ್ಯಕ್ತಿ ಮತ್ತು ಪ್ರಾಂತೀಯ ಸೇವೆಯ ಈ ಕೆಳಗೆ ಹೆಸರಿಸಿದ ವರ್ಗದ ಸಿಬ್ಬಂದಿಯವರು

- (1) ನಿರಂತರ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪಿಂಚಣಿದಾರರು.
- (2) ಮಿಲಿಟರಿ ಸೇವೆಯಿಂದಾಗಿ ಉಂಟಾದ ದೈಹಿಕ ಅಸಾಮರ್ಥ್ಯತೆ ಹೊಂದಿ ಬಿಡುಗಡೆಯಾದ ವ್ಯಕ್ತಿ.
- (3) ಗ್ಯಾಲಂಟಿ ಪ್ರಶಸ್ತಿ ವಿಜೇತರು.
- (iii) ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ಅಭ್ಯರ್ಥಿಯಾಗಿದ್ದಲ್ಲಿ, ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- (iv) ಅಭ್ಯರ್ಥಿಯು ಗ್ರಾಮ ಸಮೂಹ ಪರಿಶೀಲಕರಾಗಿ ಕಾರ್ಯನಿರ್ವಹಿಸಿದ್ದಲ್ಲಿ, ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- (v) ಅಭ್ಯರ್ಥಿಯು ದೈಹಿಕ ಅಂಗವಿಕಲತೆ ಹೊಂದಿರುವ ಸಂದರ್ಭದಲ್ಲಿ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- (vi) ಅಭ್ಯರ್ಥಿಯು ಜನಗಣತಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ್ದಲ್ಲಿ, ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳು ಅಥವಾ 05 ವರ್ಷಗಳು, ಇವೆರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- (vii) ಅಭ್ಯರ್ಥಿಯು ವಿಧವೆಯಾಗಿರುವ ಸಂದರ್ಭದಲ್ಲಿ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- (viii) ಅಭ್ಯರ್ಥಿಯು ಜೀತ ಕಾರ್ಮಿಕರಾಗಿದ್ದಲ್ಲಿ, 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

(ಅಭ್ಯರ್ಥಿಗಳ ಜನ್ಮ ದಿನಾಂಕವನ್ನು ಅವರ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯ ಪ್ರಮಾಣಪತ್ರದಲ್ಲಿ ನಮೂದಿಸಿರುವಂತೆ ಪರಿಗಣಿಸಲಾಗುವುದು. ಈ ಹೊರತು ಇತರೆ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ).

8. ಮೀಸಲಾತಿ ಕೋರುವ ಅಭ್ಯರ್ಥಿಗಳು :-

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗಗಳ ಅಡಿಯಲ್ಲಿ ಮೀಸಲಾತಿ ಕೋರುವ ಅಭ್ಯರ್ಥಿಗಳು ಕರ್ನಾಟಕ ಸರ್ಕಾರವು ನಿಗದಿಪಡಿಸಿದ ನಮೂನೆ-ಡಿ, ನಮೂನೆ-ಇ ಮತ್ತು ನಮೂನೆ-ಎಫ್ ರಲ್ಲಿ ಸಕ್ಷಮ ಪ್ರಾಧಿಕಾರವು ನೀಡಿರುವ ಪ್ರಮಾಣ ಪತ್ರಗಳನ್ನು ಹೊಂದಿರತಕ್ಕದ್ದು ಹಾಗೂ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿರಬೇಕು ಹಾಗೂ ಸಿಂಧು ಆಗಿರಬೇಕು.

9. ಗಾಮೀಣ ಅಭ್ಯರ್ಥಿ:

- ಗಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಪ್ರಸ್ತುತ ಚಾಲ್ತಿಯಿರುವ ನಿಯಮಗಳ ರೀತ್ಯಾ 01 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವರು ಈ ಮೀಸಲಾತಿಯನ್ನು ಪಡೆಯಲು ಅರ್ಹರು. ಈ ಪ್ರಮಾಣ ಪತ್ರಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸಿಂಧುವಾಗಿರಬೇಕು ಮತ್ತು ಪರಿಶೀಲನೆಯ ಸಮಯದಲ್ಲಿ ಹಾಜರುಪಡಿಸತಕ್ಕದ್ದು.
- ಗಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ನಮೂನೆ-2ರಲ್ಲಿ ಗಾಮೀಣ

ಮೀಸಲಾತಿ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು ಮತ್ತು ಮೂಲ ದಾಖಲಾತಿ ಪರಿಶೀಲನೆಗೆ ತಪ್ಪದೇ ಹಾಜರುಪಡಿಸತಕ್ಕದ್ದು.

- ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ನಮೂನೆ-2ರ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರದೊಂದಿಗೆ ನಮೂನೆ-01ರಲ್ಲಿ ಅವರು ಮೇಲುಸ್ತರಕ್ಕೆ ಸೇರಿಲ್ಲದಿರುವ ಬಗ್ಗೆ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದಿರತಕ್ಕದ್ದು.

10. ಕನ್ನಡ ಮಾಧ್ಯಮ ಅಭ್ಯರ್ಥಿ:

ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಗಳ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು 01ನೇ ತರಗತಿಯಿಂದ 10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಮತ್ತು ಶಿಕ್ಷಣಾಧಿಕಾರಿಯವರ ಮೇಲುರುಜು ಹೊಂದಿರುವ ಪ್ರಮಾಣ ಪತ್ರವನ್ನು ಪಡೆದಿರಬೇಕು.

11. ಎದ್ದು ಕಾಣುವ ಅಂಗವೈಕಲ್ಯ ಅಭ್ಯರ್ಥಿ (ಅಂಗವಿಕಲ ಅಭ್ಯರ್ಥಿ)

ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977 ರ ಉಪ ನಿಯಮ 02(ಕೆ)(ii) ರಲ್ಲಿ ನಿರ್ದಿಷ್ಟಪಡಿಸಿರುವ ಕ್ರಮ ಸಂಖ್ಯೆ: (i) ರಿಂದ (vii)ರ ವರೆಗಿನ (Blindness, Low vision, Leprosy cured, Hearing impairment, Locomotor disability, Mental retardation and Mental Illness) ವೈಕಲ್ಯತೆಯ ಶೇ.40ರಷ್ಟು ಕಡಿಮೆಯಿಲ್ಲದಿರುವ ಅಂಗವಿಕಲ ವ್ಯಕ್ತಿಗಳು. ಅಂಗವಿಕಲರಿಗೆ ಮೀಸಲಿರಿಸಿದ ಹುದ್ದೆಗಳನ್ನು ಕೋರುವ ಅಭ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರವನ್ನು ದಿನಾಂಕ:19/11/2005ರ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ:ಸಿಆಸುಇ 115 ಸೆನೆನಿ 2005ರಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು ಇತರೆ ಯಾವುದೇ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಪಡೆಯಲಾಗಿರುವ ಪ್ರಮಾಣ ಪತ್ರಗಳನ್ನು/ ಗುರುತಿನ ಚೀಟಿಯ ಪ್ರತಿಗಳನ್ನು ಪರಿಗಣಿಸಲಾಗುವುದಿಲ್ಲ.

12. ಸರ್ಕಾರಿ ಸೇವೆಯಲ್ಲಿರುವ ನೌಕರರಿಗೆ

ಅಭ್ಯರ್ಥಿಗಳು ಯಾವುದೇ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಅಥವಾ ಸಾರ್ವಜನಿಕ ಉದ್ಯಮಗಳಲ್ಲಿ ಉದ್ಯೋಗ ಹೊಂದಿದ್ದರೆ, ಅಂತಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಭರ್ತಿಮಾಡುವ ಸಂದರ್ಭದಲ್ಲಿ "ಹೌದು ಅಥವಾ ಇಲ್ಲ" ಎಂಬುದನ್ನು ಆಯಾ ಕಾಲಂನಲ್ಲಿ ನಮೂದಿಸತಕ್ಕದ್ದು ಮತ್ತು ಅವರು ಆಯ್ಕೆಗೊಂಡ ಸಂದರ್ಭದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯಿಂದ ಪಡೆಯುವ "ನಿರಾಪೇಕ್ಷಣಾ ಪತ್ರ"ವನ್ನು ಸಲ್ಲಿಸತಕ್ಕದ್ದು.

ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದಲ್ಲಿ, ಅಂತಹ ಅರ್ಜಿಗಳನ್ನು ಯಾವುದೇ ಮುನ್ನೂಚನೆಯಿಲ್ಲದೇ ತಿರಸ್ಕರಿಸಲಾಗುವುದು.

13. ಅರ್ಹತಾ ಪರತ್ತುಗಳು:

01. ಭಾರತೀಯ ನಾಗರಿಕನಾಗಿರತಕ್ಕದ್ದು.
02. ಆಧಾರ್ ಕಾರ್ಡ್‌ನ್ನು ಹೊಂದಿರುವುದು.
03. ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿಯಿರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ನೇಮಕಾತಿಗೆ ಅರ್ಹರಾಗುವುದಿಲ್ಲ.
04. ಅಭ್ಯರ್ಥಿಯು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.
05. ದೈಹಿಕವಾಗಿ ಅನರ್ಹರಾಗಿದ್ದಾರೆಯಾದಾಗ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಯಾದಾಗ ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ನೇಮಕಾತಿ ಪ್ರಾಧಿಕಾರ ಕಾಯ್ದಿರಿಸಿಕೊಂಡಿದೆ ಮತ್ತು ನೇಮಕಾತಿ ಪ್ರಾಧಿಕಾರದ ವಿವೇಚನೆಯು ಯಾವುದೇ ವಿಧದಲ್ಲೂ ಈ ನಿಯಮಗಳ ಮೂಲಕ ಸೀಮಿತವಾಗಿರುವುದಿಲ್ಲ.

14. ವಿಶೇಷ ಸೂಚನೆಗಳು

- ❖ ಅರ್ಜಿ ಸಲ್ಲಿಸುವಾಗ ಕೊನೆ ಕ್ಷಣದಲ್ಲಿ ಒತ್ತಡವನ್ನು ತಪ್ಪಿಸಲು, ಅಭ್ಯರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಸೂಕ್ತ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ವೆಬ್‌ಸೈಟ್ (ಜಾಲತಾಣ) **ದಿನಾಂಕ:29/11/2024** ರಾತ್ರಿ 11:59 ಘಂಟೆಯೊಳಗೆ ಸಲ್ಲಿಸಿದ ಅರ್ಜಿಗಳನ್ನಷ್ಟೇ ಅಂಗೀಕರಿಸುತ್ತದೆ.
- ❖ ಅರ್ಜಿಯಲ್ಲಿ ಸಂಪರ್ಕದ ಉದ್ದೇಶಕ್ಕೆ ಸಂಬಂಧಿಸಿದಂತೆ ಕೊಟ್ಟಿರುವ ಸೂಕ್ತ ಕಾಲಗಳನ್ನು ತುಂಬುವಾಗ ಸಂವಹನಕ್ಕಾಗಿ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐ.ಡಿ. ಅನ್ನು ಸರಿಯಾಗಿ ನಮೂದಿಸತಕ್ಕದ್ದು. ಸರಿಯಾದ ಮಾಹಿತಿ ಒದಗಿಸದೇ ಮೊಬೈಲ್ ಸಂಖ್ಯೆ/ಇ-ಮೇಲ್ ಸಂದೇಶ ಬರದಿದ್ದಲ್ಲಿ ಪ್ರಾಧಿಕಾರ ಹೊಣೆಯಾಗುವುದಿಲ್ಲ.
- ❖ ಅಭ್ಯರ್ಥಿ ವಿವರ ಅಪೂರ್ಣವಾಗಿರುವ, ಫೋಟೋ ಅಪ್-ಲೋಡ್ ಮಾಡದೇ ಇರುವ ಮತ್ತು ಸಹಿ ಅಪ್-ಲೋಡ್ ಮಾಡದೇ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ❖ ಅಭ್ಯರ್ಥಿಯು ತಮ್ಮ ಮಾಹಿತಿಗಾಗಿ ಭರ್ತಿಮಾಡಿ ಸಲ್ಲಿಸಿದ ಅರ್ಜಿಯ ಒಂದು ಫೋಟೋ ಪ್ರತಿಯನ್ನು ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಳ್ಳುವ ವರೆಗೆ ಕಡ್ಡಾಯವಾಗಿ ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ.
- ❖ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಕೋರುವ ವಿವಿಧ ಮೀಸಲಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆ/ಪ್ರಮಾಣ ಪತ್ರಗಳನ್ನು ಸೂಕ್ತ ಪ್ರಾಧಿಕಾರದಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಅಥವಾ ಅಭ್ಯರ್ಥಿಯು ಅರ್ಜಿ ಸಲ್ಲಿಸುವ ದಿನಾಂಕದೊಳಗಾಗಿ ಪಡೆದಿಟ್ಟುಕೊಂಡಿರಬೇಕು ಹಾಗೂ ಚಾಲ್ತಿಯಲ್ಲಿರಬೇಕು. ಸದರಿ ದಾಖಲೆಗಳನ್ನು ಬೆರಳಚ್ಚು ಪರಿಶೀಲನೆಗೆ ಹಾಜರಾದಾಗ ಪರಿಶೀಲನೆಗಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ನಂತರ ಪಡೆದ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದಿಲ್ಲ.
- ❖ ಅಭ್ಯರ್ಥಿಗಳು ಜಾತಿ ಮೀಸಲಾತಿ / ಗ್ರಾಮೀಣ ಮೀಸಲಾತಿ/ ಕನ್ನಡ ಮಾಧ್ಯಮ ಮೀಸಲಾತಿ/ ಎದ್ದು ಕಾಣುವ ಅಂಗವೈಕಲ್ಯ ಅಭ್ಯರ್ಥಿ ಮೀಸಲಾತಿ ಕೋರಿದ್ದಲ್ಲಿ ಈ ಸಂಸ್ಥೆಯ ಜಾಲತಾಣದಲ್ಲಿ (ವೆಬ್‌ಸೈಟ್) ಪ್ರಕಟಿಸಿರುವ ನಿಗದಿತ ನಮೂನೆಗಳಲ್ಲಿ ಪ್ರಮಾಣ ಪತ್ರಗಳನ್ನು ಪಡೆದಿಟ್ಟುಕೊಂಡಿರತಕ್ಕದ್ದು.
- ❖ ನೇಮಕಾತಿಯು ತಾತ್ಕಾಲಿಕವಾಗಿದ್ದು, ಆಯ್ಕೆಯಾಗಿ ನೇಮಕಗೊಂಡ ಅಭ್ಯರ್ಥಿಗಳು 2 ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.

- ❖ ಆಯ್ಕೆಯಾದ ಅಭ್ಯರ್ಥಿಗಳನ್ನು ಈ ಸಂಸ್ಥೆಯ ಯಾವುದೇ ಶಾಖಾ ಕಚೇರಿಗಳಿಗೆ ಕೂಡ ನೇಮಕ/ವರ್ಗಾವಣೆ ಮಾಡಬಹುದಾಗಿದೆ.
- ❖ ಈ ಅಧಿಸೂಚನೆಯ ಪ್ರಕಾರ ನೇಮಕಗೊಂಡವರು ಸರ್ಕಾರದ ಆದೇಶ ಸಂಖ್ಯೆ:ಎಫ್.ಡಿ(ಸ್ಟೆಷಲ್) 04 ಪಿಇಟಿ 2005, ದಿನಾಂಕ:31-6-2006ರಲ್ಲಿ ತಿಳಿಸಿದಂತೆ ಕಾಂಟ್ರಿಬ್ಯೂಟರಿ ಪಿಂಚಣಿ ಸ್ಕೀಂಗೆ ವಂತಿಗೆ ನೀಡಬೇಕಾಗುತ್ತದೆ.
- ❖ ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ಪ್ರಕಾರ ಅಥವಾ ಇನ್ನಾವುದೇ ನಿಯಮಗಳ ಪ್ರಕಾರ ಅಭ್ಯರ್ಥಿಯು ಅನರ್ಹರಾಗಿದ್ದಲ್ಲಿ ನೇಮಕಾತಿಗೆ ಅರ್ಹರಾಗುವುದಿಲ್ಲ.
- ❖ ಅಭ್ಯರ್ಥಿಯ ತನ್ನ ಜನ್ಮ ದಿನಾಂಕವನ್ನು ನಮೂದಿಸಿರುವ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರವನ್ನು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸತಕ್ಕದ್ದು.
- ❖ ಅಭ್ಯರ್ಥಿಯು ಸ್ವಯಂ ದೃಢೀಕೃತ ಛಾಯಾಪ್ರತಿಗಳ (ದೃಢೀಕೃತ ಜೆರಾಕ್ಸ್ ಪ್ರತಿಗಳ) ಗುಚ್ಚದೊಂದಿಗೆ ಎಲ್ಲಾ ಮೂಲ ಅರ್ಹತಾ ಪತ್ರಗಳನ್ನು ಅಂದರೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ/10ನೇ ತರಗತಿ, ಪದವಿ ಪೂರ್ವ ಶಿಕ್ಷಣದ ಅಂಕಪಟ್ಟಿ, ಬೆರಳಚ್ಚು ಪರೀಕ್ಷೆಗಳ ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರಗಳು ಯಾವುದೇ ಮೀಸಲಾತಿ ಕ್ಲೇಮ್ ಮಾಡಿರುವ ಪ್ರಮಾಣ ಪತ್ರಗಳು ಮತ್ತು ಮೂರು ನಡತೆ ಪ್ರಮಾಣ ಪತ್ರಗಳನ್ನು (ಒಂದು ನಡತೆ ಪ್ರಮಾಣ ಪತ್ರವನ್ನು ಅಂತಿಮವಾಗಿ ವ್ಯಾಸಂಗ ಮಾಡಿದ ಶಿಕ್ಷಣ ಸಂಸ್ಥೆಯಿಂದಲೂ, ಇನ್ನೆರಡು ನಡತೆ ಪ್ರಮಾಣ ಪತ್ರಗಳನ್ನು ಅಭ್ಯರ್ಥಿಯ ಸಂಬಂಧಿಕರಲ್ಲದ ಗೌರವಾನ್ವಿತ ವ್ಯಕ್ತಿಗಳಿಂದಲೂ ಪಡೆದು) ಪರಿಶೀಲನೆಗಾಗಿ ಹಾಜರಾಗುವಾಗ ಹಾಜರುಪಡಿಸತಕ್ಕದ್ದು.
- ❖ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗೆ 1:10 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಆರ್ಹತಾ ಪರೀಕ್ಷೆಯನ್ನು ಈ ಸಂಸ್ಥೆಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
- ❖ ಅರ್ಹತಾ ಪರೀಕ್ಷೆಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಅಧಿಕೃತ ವೆಬ್‌ಸೈಟ್ (ಜಾಲತಾಣ) ನಲ್ಲಿ ಪ್ರಕಟಿಸಲಾಗುವುದು. ಅರ್ಹ ಅಭ್ಯರ್ಥಿಗಳ ಮೊಬೈಲ್‌ಗೆ ಸಂದೇಶ ಅಥವಾ ಇ-ಮೇಲ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಅರ್ಹತಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಹತಾ ಪರೀಕ್ಷೆ ದಿನ ಹಾಜರುಪಡಿಸತಕ್ಕದ್ದು.
- ❖ ಅಭ್ಯರ್ಥಿಗಳು ಅಭ್ಯರ್ಥಿಕೆಯ ಸಂದರ್ಭದಲ್ಲಿ ಸಿಬ್ಬಂದಿ ಅಥವಾ ಸಿಬ್ಬಂದಿಯೇತರ ಮೂಲಗಳ ಮೂಲಕ ಯಾವುದೇ ರೀತಿಯ ಬಾಹ್ಯ ಬೆಂಬಲ ಪಡೆಯುವ ಪ್ರಯತ್ನ ಮಾಡಿದ್ದಲ್ಲಿ ಅಂತಹ ಅಭ್ಯರ್ಥಿಗಳ ನೇಮಕಾತಿಯನ್ನು / ಅಭ್ಯರ್ಥಿಕೆಯನ್ನು ಅನರ್ಹಗೊಳಿಸಲಾಗುವುದು.
- ❖ ಮೇಲ್ಕಂಡ ಹುದ್ದೆಗಳಿಗೆ ಸಂಬಂಧಿಸಿದಂತೆ ಆನ್-ಲೈನ್ ಅರ್ಜಿಯನ್ನು ಸಲ್ಲಿಸುವಾಗ ಅಭ್ಯರ್ಥಿಯು ಮೇಲೆ ಸೂಚಿಸಲಾದಂತಹ ತನ್ನ ವಿದ್ಯಾರ್ಹತೆ ಹಾಗೂ ಇತರೇ ಮಾನದಂಡಗಳನ್ನು ಪೂರ್ಣಗೊಳಿಸಲಾಗಿದೆಯೆಂದು ಹಾಗೂ ತಾನು ಒದಗಿಸಿರುವ ಎಲ್ಲಾ ವಿವರಗಳು ಎಲ್ಲಾ ಆಯಾಮಗಳಲ್ಲಿಯೂ ಸರಿಯಾಗಿವೆ ಎಂದು ಖಚಿತ ಪಡಿಸತಕ್ಕದ್ದು. ನೇಮಕಾತಿಯ ಯಾವುದೇ ಹಂತದಲ್ಲಿ, ಅಭ್ಯರ್ಥಿಯು ವಿದ್ಯಾರ್ಹತೆಯ ಮಾನದಂಡಗಳನ್ನು ಪೂರ್ಣಗೊಳಿಸಿಲ್ಲವೆಂದು ಅಥವಾ ಆತ/ಆಕೆ ಯಾವುದೇ ಪ್ರಮುಖ ವಾಸ್ತವಾಂಶಗಳನ್ನು ಮರೆಮಾಚಿರುತ್ತಾನೆ/ಳೆಂದು,

ತಿರುಚಿರುತ್ತಾನೆ/ಳೆಂದು, ಮೊಟುಕುಗೊಳಿಸಿರುತ್ತಾನೆ/ಳೆಂದು ಕಂಡು ಬಂದ ಸಂದರ್ಭದಲ್ಲಿ ಆತನ/ಆಕೆಯ ಅಭ್ಯರ್ಥಿಕೆಯನ್ನು ರದ್ದುಗೊಳಿಸಲಾಗುವುದು. ಈ ಯಾವುದೇ ನ್ಯೂನತೆಗಳು ನೇಮಕಾತಿಯ ನಂತರ ಕಂಡುಬಂದರೂ ಸಹ ಮತ್ತು ತಪ್ಪಾದ, ಅಪೂರ್ಣವಾದ ಅಥವಾ ಸರಿಯಿಲ್ಲದ ಮಾಹಿತಿಯನ್ನು ಒದಗಿಸುವುದು ಅನರ್ಹತೆಗೆ ಕಾರಣವಾಗುವುದು ಮಾತ್ರವಷ್ಟೇ ಅಲ್ಲದೇ, ಅಂತಹ ಮಾಹಿತಿಯನ್ನು ಒದಗಿಸಿದ್ದಕ್ಕಾಗಿ ಕ್ರಿಮಿನಲ್ ಮೊಕದ್ದಮೆಗೆ ಹೊಣೆಗಾರನಾಗುತ್ತಾನೆ/ಳೆ.

ನಿಬಂಧಕರು,
ಕರ್ನಾಟಕ ಲೋಕಾಯುಕ್ತ,
ಬೆಂಗಳೂರು.

PR-456

**ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಡಾ||ಬಿ.ಆರ್.ಅಂಬೇಡ್ಕರ್ ವೀಧಿ,
ಬೆಂಗಳೂರು-560001**

ಅಧಿಸೂಚನೆ ಸಂಖ್ಯೆ:ಕಲೋ/ಸಿಬ್ಬಂದಿ-3/02/ನೇನೇ/ಸಿಸಿಟಿ/2022-23(ಕೆಕೆಆರ್) ದಿನಾಂಕ:-25/10/2024 .

ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗಾಗಿ ಅಭ್ಯರ್ಥಿಗಳ ನೇಮಕಾತಿ

ವಿಷಯ: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ನೇರ ನೇಮಕಾತಿಯಿಂದ ತುಂಬುವ ಬಗ್ಗೆ.

- ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:30/10/2024
- ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:29/11/2024(ಮಧ್ಯರಾತ್ರಿ 11:59 ಗಂಟೆಯವರೆಗೆ)

ನೇಮಕಾತಿ ವಿಧಾನ : ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿಯಿರುವ 14 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ತುಂಬಲು ಕರ್ನಾಟಕ ಲೋಕಾಯುಕ್ತ (ವೃಂದ, ನೇಮಕಾತಿ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಸೇವಾ ಷರತ್ತು) ನಿಯಮಗಳು 1988 ರ ಅನುಬಂಧ-'ಎ' ಮತ್ತು ಕೆ.ಸಿ.ಎಸ್ (ಸಾಮಾನ್ಯ ನೇಮಕಾತಿ) ನಿಯಮಗಳು 1977 ಹಾಗೂ ಅಧಿಸೂಚನೆ ಸಂಖ್ಯೆ:ಡಿಪಿಎಆರ್ 19 ಎಸ್ ಸಿ ಆರ್ 2006 ದಿನಾಂಕ:14-08-2006 ರನ್ವಯ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ವೆಬ್‌ಸೈಟ್ <https://lokayukta.kar.nic.in> ನಲ್ಲಿ (on-line) ಮೂಲಕ ಸಲ್ಲಿಸಲು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್-ಲೈನ್ (on-line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

1. ಕರ್ನಾಟಕ ಲೋಕಾಯುಕ್ತ (ವೃಂದ, ನೇಮಕಾತಿ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಸೇವಾ ಷರತ್ತು) ನಿಯಮಗಳು 1988 ಹಾಗೂ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದಾರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ ಮತ್ತು ನಿಯಮಗಳು 2013 ಮತ್ತು ಆದೇಶ ಸಂಖ್ಯೆ:ಡಿಪಿಎಆರ್ 06 ಪಿಎಲ್‌ಎಕ್ಸ್ 2012, ದಿನಾಂಕ:0611-2013 ರನ್ವಯ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇರ ನೇಮಕಾತಿಯಿಂದ ತುಂಬಬೇಕಾಗಿರುವ ಗ್ರೂಪ್-ಸಿ ವೃಂದದ ಕಲ್ಯಾಣ ಕರ್ನಾಟಕ(ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ವಿವರ:

2. ಕ್ಲರ್ಕ್-ಕಂ-ಟೈಪಿಸ್ಟ್:- 14 ಹುದ್ದೆಗಳು

ವೇತನ ಶ್ರೇಣಿ: 34100-800-35700-900-39300-1000-43300-1125-47800-1250-52800-1375-58300-1500-64300-1650-67600

3. ಹುದ್ದೆಗಳ ವರ್ಗೀಕರಣ:-

ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ 01 ಸೆಹಿಮ 2022, ದಿನಾಂಕ:28-12-2022 ಮತ್ತು ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ 02 ಸೆಹಿಮ 2023, ದಿನಾಂಕ:08-03-2024ರ ಪ್ರಕಾರ ಹುದ್ದೆಗಳನ್ನು ಕೆಳಕಂಡಂತೆ ವರ್ಗೀಕರಿಸಲಾಗಿದೆ.

**ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ
ವರ್ಗೀಕರಣ: 14**

ಮೀಸಲಾತಿ	ಸಮತಳ ಮೀಸಲಾತಿ								
	ಇತರೆ	ಮಹಿಳಾ ಅಭ್ಯರ್ಥಿ	ಗ್ರಾಮೀಣ ಅಭ್ಯರ್ಥಿ	ಮಾಜಿ ಸೈನಿಕ	ಕನ್ನಡ ಮಾಧ್ಯಮ ಅಭ್ಯರ್ಥಿ	ಯೋಜನಾ ನಿರಾಶ್ರಿತ ಅಭ್ಯರ್ಥಿ	ಅಂಗವಿಕಲ ಅಭ್ಯರ್ಥಿ	ತೃತೀಯ ಲಿಂಗಿ	ಒಟ್ಟು
ಸಾಮಾನ್ಯ ಅರ್ಹತೆ	02	02	02	-	-	-	01*	ಅಭ್ಯರ್ಥಿ -	07
ಪರಿಶಿಷ್ಟ ಜಾತಿ	01	01	-	-	-	-	-	-	02
ಪರಿಶಿಷ್ಟ ಪಂಗಡ	01	-	-	-	-	-	-	-	01
ಪ್ರವರ್ಗ-I	01	-	-	-	-	-	-	-	01
ಪ್ರವರ್ಗ-II(ಎ)	01	01	-	-	-	-	-	-	02
ಪ್ರವರ್ಗ-II(ಬಿ)	01	-	-	-	-	-	-	-	01
ಒಟ್ಟು	07	04	02	-	-	-	01	-	14

*ಚಲನವಲನ ವೈಕಲ್ಯ

4. ಶ್ರುತಕರಣಿಕ ವಿಧ್ಯಾರ್ಹತೆ :-

1. ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ.
2. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ

(ಮೂಲ ಅಂಕಪಟ್ಟಿಯನ್ನು ಅರ್ಹತಾ ಪರೀಕ್ಷೆಗೆ ಕರೆ ಬಂದಾಗ ಪರಿಶೀಲನೆಗಾಗಿ ಹಾಜರುಪಡಿಸುವುದು).

ಸೂಚನೆ:

1. ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರಾಕ್ಟೀಸ್‌ನ ಬೆರಳಚ್ಚು ವಿಷಯಗಳ ತೇರ್ಗಡೆಯ ತತ್ಸಮಾನತೆ ಬಗ್ಗೆ ಸರ್ಕಾರದ ಅದೇಶ ಸಂಖ್ಯೆ: ಇಡಿ 174 ಟಿಪಿಇ 2005 ಬೆಂಗಳೂರು, ದಿನಾಂಕ:09ನೇ ನವೆಂಬರ್ 2006 ರನ್ವಯ ಪರಿಗಣಿಸಲಾಗುವುದು. (ಸದರಿ ಸರ್ಕಾರದ ಆದೇಶವನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಜಾಲತಾಣದಲ್ಲಿ (ವೆಬ್ ಸೈಟ್) ಅಧಿಸೂಚನೆ ವಿಭಾಗದಲ್ಲಿ ವೀಕ್ಷಿಸಬಹುದು)
2. ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಯ ತತ್ಸಮಾನ ವಿಧ್ಯಾರ್ಹತೆಯನ್ನು ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 81 ಸೇವನೆ 2017, ದಿನಾಂಕ:27/02/2018ರಲ್ಲಿ ತಿಳಿಸಿರುವಂತೆ ಪರಿಗಣಿಸಲಾಗುವುದು. (ಸದರಿ ಸರ್ಕಾರದ ಸುತ್ತೋಲೆಯನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಜಾಲತಾಣದಲ್ಲಿ (ವೆಬ್ ಸೈಟ್) ಅಧಿಸೂಚನೆ ವಿಭಾಗದಲ್ಲಿ ವೀಕ್ಷಿಸಬಹುದು.)

5. ನೇಮಕಾತಿ ಪ್ರಕ್ರಿಯೆ:

- i) ಕರ್ನಾಟಕ ಲೋಕಾಯುಕ್ತ (ವೃಂದ, ನೇಮಕಾತಿ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ಸೇವಾ ಷರತ್ತು) (ತಿದ್ದುಪಡಿ) ನಿಯಮಗಳು 2005ರ ಅನುಬಂಧ-'ಎ' ರಲ್ಲಿ ತಿಳಿಸಿದಂತೆ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗೆ ನಿಗದಿಪಡಿಸಲಾದ ವಿಧ್ಯಾರ್ಹತೆಯಲ್ಲಿ ಪಡೆದ ಅಂಕಗಳ ಮತ್ತು ಮೀಸಲಾತಿ ಆಧಾರದ ಮೇರೆಗೆ ಶ್ರೇಯಾಂಕದಲ್ಲಿರುವ ಅಭ್ಯರ್ಥಿಗಳ ಪೈಕಿ 1:10 ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ತಯಾರಿಸಿ, ಸದರಿ ಪಟ್ಟಿಯಲ್ಲಿ ಇರುವಂತಹ ಅಭ್ಯರ್ಥಿಗಳಿಗೆ ಈ ಕಛೇರಿಯಿಂದ ಅರ್ಹತಾ ಪರೀಕ್ಷೆ ನಡೆಸಲಾಗುವುದು. ಸದರಿ ಅರ್ಹತಾ ಪರೀಕ್ಷೆಗೆ ನಿಗದಿಪಡಿಸಲಾದ ಗರಿಷ್ಠ 20 ಅಂಕಗಳಿಗೆ ಅಭ್ಯರ್ಥಿಯು ಕನಿಷ್ಠ ಶೇ.50 ರಷ್ಟು ಅಂಕಗಳನ್ನು ಪಡೆದಲ್ಲಿ ಮಾತ್ರ ಆಯ್ಕೆ ಪಟ್ಟಿಗೆ ಪರಿಗಣಿಸಲಾಗುವುದು.

- ii) ಅರ್ಹತಾ ಪರೀಕ್ಷೆಯನ್ನು ಬೆರಳಚ್ಚು ಯಂತ್ರ / ಗಣಕಯಂತ್ರದ ಮೂಲಕ ಕೈಗೊಳ್ಳಲಾಗುವುದು.

6. ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ, ಪ್ರವರ್ಗ-2(ಎ), 2(ಬಿ), 3(ಎ), 3(ಬಿ) ಮತ್ತು ಮಾಜಿ ಸೈನಿಕರಿಗೆ	250/-
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ	ಶುಲ್ಕ ವಿನಾಯಿತಿ ಇರುತ್ತದೆ

7. ಅರ್ಜಿ ಶುಲ್ಕ ಪಾವತಿ ವಿಧಾನ:

- (ಅ) ನಿಗದಿತ ಶುಲ್ಕವನ್ನು ಕರ್ನಾಟಕ ಲೋಕಾಯುಕ್ತ ಕಛೇರಿಯ ಅಧಿಕೃತ ವೆಬ್‌ಸೈಟ್ <https://lokayukta.kar.nic.in> ರಲ್ಲಿ ನೀಡಲಾದ ಲಿಂಕ್ ಮುಖಾಂತರ ಕೆನರಾ ಬ್ಯಾಂಕ್‌ನ **CANARA Collect** ಮೂಲಕ ನಿಗದಿತ ಶುಲ್ಕವನ್ನು **Online Payment through Canara e pay modes/ Net Banking or Credit or Debit Card or UPI ID** ಸೌಲಭ್ಯದ ಮೂಲಕ ಮಾತ್ರ ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ

ಚಲನ್/ಡಿಮಾಂಡ್ ಡ್ರಾಪ್ಪ್/ ಪೊಸ್ಟಲ್ ಆರ್ಡರ್/ ಮನಿ ಆರ್ಡರ್, ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿ ಮಾಡದೇ ಇರುವ ಸಾಮಾನ್ಯ ವರ್ಗ, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಪ್ರವರ್ಗ-3ಬಿ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

(ಆ) ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸಲಾಗುವುದಿಲ್ಲ.

(ಇ) ಆನ್-ಲೈನ್ ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಹೆಲ್ಪ್-ಲೈನ್ ಸಂಖ್ಯೆ: 080-22011297ಗೆ ಕಚೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

(ಈ) ಅಭ್ಯರ್ಥಿಗಳಿಗೆ ನೀಡಿರುವ ಸೂಚನೆಗಳಲ್ಲಿ ಮೀಸಲಾತಿ, ವಿದ್ಯಾರ್ಹತೆ ಮುಂತಾದ ವಿಷಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಕೆಲಸದ ವೇಳೆಯಲ್ಲಿ ದೂರವಾಣಿ ಸಂಖ್ಯೆ:080-22011210 / 080-22011279 ಗೆ ಸಂಪರ್ಕಿಸಬಹುದಾಗಿದೆ.

- ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 30/10/2024.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:29/11/2024 (ಮಧ್ಯರಾತ್ರಿ 11:59 ಗಂಟೆಯವರೆಗೆ)
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:30/11/2024 (ಮಧ್ಯರಾತ್ರಿ 11:59 ಗಂಟೆಯವರೆಗೆ).

(ಉ) ಅಭ್ಯರ್ಥಿಯು ಭಾವಚಿತ್ರ ಮತ್ತು ಸಹಿ ಸ್ಕ್ಯಾನ್ ಮಾಡಿ ಆಪ್ ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

- (i) ಬಣ್ಣದ ಭಾವಚಿತ್ರವು ಇತ್ತೀಚಿನದ್ದಾಗಿದ್ದು, ಗರಿಷ್ಠ 50 ಕೆ.ಬಿ ಅಳತೆಯಿರುವ 5 ಸೆಂ.ಮೀ. ಉದ್ದ x 3.6 ಸೆಂ.ಮೀ ಅಗಲವಿರಬೇಕು ಹಾಗೂ ಅದು ಜೆಪಿ ನಮೂನೆಯಲ್ಲಿರಬೇಕು. ಭಾವಚಿತ್ರದ ಹಿನ್ನೆಲೆ ಬಿಳಿ ಬಣ್ಣದಾಗಿರಬೇಕು.
- (ii) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು.
- (iii) ಅಭ್ಯರ್ಥಿಯು ಬಿಳಿ ಕಾಗದದ ಮೇಲೆ ಕಪ್ಪು ಬಾಲ್ ಪಾಯಿಂಟ್ ಪೆನ್‌ನಲ್ಲಿ (2.5 ಸೆಂ.ಮೀ ಅಗಲ x 7.5 ಸೆಂ.ಮೀ. ಉದ್ದವಿರುವ ಗರಿಷ್ಠ 25 ಕೆ.ಬಿ ಪ್ರಮಾಣವಿರುವಂತೆ) ತಮ್ಮ ಸಹಿ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು ಹಾಗೂ ಅದು ಜೆಪಿಜಿ ನಮೂನೆಯಲ್ಲಿರಬೇಕು.

8. ವಯೋಮಿತಿ:-

1. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಎಲ್ಲಾ ಪ್ರವರ್ಗದವರಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ
2. ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 166 ಸೆನೆನಿ 2024, ದಿನಾಂಕ:10/09/2024ರಲ್ಲಿ ಆದೇಶಿಸಿರುವಂತೆ ಈ ಅಧಿಸೂಚನೆಯಲ್ಲಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಈ ಕೆಳಕಂಡಂತೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿರುತ್ತದೆ.

ಅ	ಪ.ಜಾ/ಪ.ಪಂ/ಪ್ರ-1	43 ವರ್ಷ
ಬ	ಪ್ರವರ್ಗ-II (ಎ),II (ಬಿ), III (ಎ), III (ಬಿ)	41 ವರ್ಷ
ಕ	ಸಾಮಾನ್ಯ ಆರ್ಹತೆ	38 ವರ್ಷ

ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977ರ 6ನೇ ನಿಯಮದ ಅನುಸಾರ ಈ ಕೆಳಗಿನ ಸಂದರ್ಭಗಳಲ್ಲಿ ಸದರಿ ನಿಯಮಗಳಲ್ಲಿ

ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಕೆಳಗೆ ತಿಳಿಸಿರುವಷ್ಟು ಮಟ್ಟಿಗೆ ಹೆಚ್ಚಿಸಲಾಗುವುದು. ಕನಿಷ್ಠ ಮತ್ತು ಗರಿಷ್ಠ ವಯೋಮಿತಿಯು ಆನ್-ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಆಧರಿಸಿರುತ್ತದೆ.

- (I) ಅಭ್ಯರ್ಥಿಯು, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮದ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ಸ್ಥಳೀಯ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ, ಸೇವೆ ಸಲ್ಲಿಸುತ್ತಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10 ವರ್ಷ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.
- (II) ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ ಅವನು ಸಶಸ್ತ್ರ ದಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ 03 ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳು ಆಗುವುದೋ ಅಷ್ಟು ವರ್ಷಗಳು.

ವಿವರಣೆ: (ಎ) ಮಾಜಿ ಸೈನಿಕ ಎಂದರೆ ಸಶಸ್ತ್ರ ದಳಗಳಾದ ನಿಯಮಿತ ಭೂದಳ, ನೌಕಾದಳ ಮತ್ತು ವಾಯುದಳದಲ್ಲಿ ಯಾವುದೇ ಶ್ರೇಣಿಯಲ್ಲಿ (ಯೋಧ ಅಥವಾ ಯೋಧರಲ್ಲದ ಹುದ್ದೆಗಳಲ್ಲಿ) ಸೇವೆ ಸಲ್ಲಿಸಿದ ವ್ಯಕ್ತಿ, ಆದರೆ ಡಿಫೆನ್ಸ್ ಸೆಕ್ಯೂರಿಟಿ ಕೋರ್ಸ್, ಜನರಲ್ ರಿಸರ್ವ್ ಇಂಜಿನಿಯರಿಂಗ್ ಪ್ರೋಸೆಸ್, ಲೋಕಸಹಾಯಕ ಸೇನಾ ಮತ್ತು ಪ್ಯಾರಾ ಮಿಲಿಟರಿ ದಳದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಸೇರ್ಪಡೆಯಾಗುವುದಿಲ್ಲ ಮತ್ತು (ಬಿ) ಕೇಂದ್ರ ಸಶಸ್ತ್ರ ದಳಗಳಲ್ಲಿ ಸೇವೆ ಸಲ್ಲಿಸುವಾಗ ಹತರಾದ ಅಥವಾ ಶಾಶ್ವತವಾಗಿ ದೈಹಿಕ ವಿಕಲತೆಹೊಂದಿದ ವ್ಯಕ್ತಿಗಳ ಕುಟುಂಬದವರು (ಸಂದರ್ಭಾನುಸಾರ ಹೆಂಡತಿ ಅಥವಾ ಗಂಡ ಮತ್ತು ಮಕ್ಕಳು ಮತ್ತು ಮಲ ಮಕ್ಕಳು) ಮಾಜಿ ಸೈನಿಕ ಮೀಸಲಾತಿಗೆ ಅರ್ಹರಾಗಿರುತ್ತಾರೆ. ಆದರೆ ಅಂಥಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದಿಲ್ಲ.

(ಆ) ಮೇಲ್ಕಂಡ ದಳದ ಸೇನೆಯಿಂದ ನಿವೃತ್ತಿ ಹೊಂದಿದ ನಂತರ ನಿವೃತ್ತಿ ವೇತನ ಪಡೆಯುತ್ತಿರುವ

ಅಥವಾ

- (ಆ) ವೈದ್ಯಕೀಯ ಕಾರಣಗಳಿಂದ ಮಿಲಿಟರಿ ಸೇವೆಯಿಂದ ಬಿಡುಗಡೆಯಾದ ಅಥವಾ ವ್ಯಕ್ತಿಯ ಹಿಡಿತಕ್ಕೂ ಮೀರಿದ ಪರಿಸ್ಥಿತಿಗಳಿಂದ ಮತ್ತು ವೈದ್ಯಕೀಯ ಅಥವಾ ಅಸಾಮರ್ಥ್ಯದ ಪಿಂಚಣಿ ಪಡೆದು ಸೇವೆಯಲ್ಲಿ ಬಿಡುಗಡೆಯಾದವನು

ಅಥವಾ

- (ಇ) ಸ್ವಂತ ಕೋರಿಕೆ ಹೊರತುಪಡಿಸಿ ಸಿಬ್ಬಂದಿ ಕಡಿತದ ಪರಿಣಾಮದಿಂದ ಅಂತಹ ಸೇನೆಯಿಂದ ಬಿಡುಗಡೆಹೊಂದಿದ ವ್ಯಕ್ತಿ

ಅಥವಾ

- (ಈ) ತನ್ನ ಸ್ವಂತ ಕೋರಿಕೆ ಮೇರೆಗೆ ಅಥವಾ ದುರ್ನಡತೆ ಅಥವಾ ಅಸಾಮರ್ಥ್ಯದ ಕಾರಣದಿಂದಾಗಿ ತೆಗೆದುಹಾಕಿರುವ ಅಥವಾ ಕರ್ತವ್ಯದಿಂದ ವಜಾ ಮಾಡಿದ ವ್ಯಕ್ತಿಗಳನ್ನು ಹೊರತುಪಡಿಸಿ ನಿರ್ದಿಷ್ಟ ಅವಧಿಯನ್ನು ಪೂರೈಸಿದ ತರುವಾಯ ಬಿಡುಗಡೆಹೊಂದಿದ ವ್ಯಕ್ತಿ ಮತ್ತು ಗ್ರಾಚ್ಯುಟಿ ಪಡೆಯುತ್ತಿರುವ ವ್ಯಕ್ತಿ ಮತ್ತು ಪ್ರಾಂತೀಯ ಸೇವೆಯ ಈ ಕೆಳಗೆ ಹೆಸರಿಸಿದ ವರ್ಗದ ಸಿಬ್ಬಂದಿಯವರು

- (1) ನಿರಂತರ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪಿಂಚಣಿದಾರರು.
- (2) ಮಿಲಿಟರಿ ಸೇವೆಯಿಂದಾಗಿ ಉಂಟಾದ ದೈಹಿಕ ಅಸಾಮರ್ಥ್ಯತೆ ಹೊಂದಿ ಬಿಡುಗಡೆಯಾದ ವ್ಯಕ್ತಿ.
- (3) ಗ್ಯಾಲಂಟ್ರಿ ಪ್ರಶಸ್ತಿ ವಿಜೇತರು.
- (iii) ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ಅಭ್ಯರ್ಥಿಯಾಗಿದ್ದಲ್ಲಿ, ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- (iv) ಅಭ್ಯರ್ಥಿಯು ಗ್ರಾಮ ಸಮೂಹ ಪರಿಶೀಲಕರಾಗಿ ಕಾರ್ಯನಿರ್ವಹಿಸಿದ್ದಲ್ಲಿ, ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- (v) ಅಭ್ಯರ್ಥಿಯು ದೈಹಿಕ ಅಂಗವಿಕಲತೆ ಹೊಂದಿರುವ ಸಂದರ್ಭದಲ್ಲಿ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- (vi) ಅಭ್ಯರ್ಥಿಯು ಜನಗಣತಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ್ದಲ್ಲಿ, ಅವರು ಸೇವೆ ಸಲ್ಲಿಸಿರುವಷ್ಟು ವರ್ಷಗಳು ಅಥವಾ 05 ವರ್ಷಗಳು, ಇವೆರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- (vii) ಅಭ್ಯರ್ಥಿಯು ವಿಧವೆಯಾಗಿರುವ ಸಂದರ್ಭದಲ್ಲಿ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- (viii) ಅಭ್ಯರ್ಥಿಯು ಜೀತ ಕಾರ್ಮಿಕರಾಗಿದ್ದಲ್ಲಿ, 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

(ಅಭ್ಯರ್ಥಿಗಳ ಜನ್ಮ ದಿನಾಂಕವನ್ನು ಅವರ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯ ಪ್ರಮಾಣಪತ್ರದಲ್ಲಿ ನಮೂದಿಸಿರುವಂತೆ ಪರಿಗಣಿಸಲಾಗುವುದು. ಈ ಹೊರತು ಇತರೆ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ).

9. ಮೀಸಲಾತಿ ಕೋರುವ ಅಭ್ಯರ್ಥಿಗಳು :-

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗಗಳ ಅಡಿಯಲ್ಲಿ ಮೀಸಲಾತಿ ಕೋರುವ ಅಭ್ಯರ್ಥಿಗಳು ಕರ್ನಾಟಕ ಸರ್ಕಾರವು ನಿಗದಿಪಡಿಸಿದ ನಮೂನೆ-ಡಿ, ನಮೂನೆ-ಇ ಮತ್ತು ನಮೂನೆ-ಎಫ್ ರಲ್ಲಿ ಸಕ್ಷಮ ಪ್ರಾಧಿಕಾರವು ನೀಡಿರುವ ಪ್ರಮಾಣ ಪತ್ರಗಳನ್ನು ಹೊಂದಿರತಕ್ಕದ್ದು ಹಾಗೂ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿರಬೇಕು ಹಾಗೂ ಸಿಂಧು ಆಗಿರಬೇಕು.

10. ಗಾಮೀಣ ಅಭ್ಯರ್ಥಿ:

- ಗಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಪ್ರಸ್ತುತ ಚಾಲ್ತಿಯಿರುವ ನಿಯಮಗಳ ರೀತ್ಯಾ 01 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವರು ಈ ಮೀಸಲಾತಿಯನ್ನು ಪಡೆಯಲು ಅರ್ಹರು. ಈ ಪ್ರಮಾಣ ಪತ್ರಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸಿಂಧುವಾಗಿರಬೇಕು ಮತ್ತು ಪರಿಶೀಲನೆಯ ಸಮಯದಲ್ಲಿ ಹಾಜರುಪಡಿಸತಕ್ಕದ್ದು.
- ಗಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ನಮೂನೆ-2ರಲ್ಲಿ ಗಾಮೀಣ ಮೀಸಲಾತಿ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು ಮತ್ತು ಮೂಲ ದಾಖಲಾತಿ ಪರಿಶೀಲನೆಗೆ ತಪ್ಪದೇ ಹಾಜರುಪಡಿಸತಕ್ಕದ್ದು.

- ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ನಮೂನೆ-೨ರ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರದೊಂದಿಗೆ ನಮೂನೆ-೦೧ರಲ್ಲಿ ಅವರು ಮೇಲುಸ್ತರಕ್ಕೆ ಸೇರಿಲ್ಲದಿರುವ ಬಗ್ಗೆ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರರವರಿಂದ ಪಡೆದಿರತಕ್ಕದ್ದು.

11. ಕನ್ನಡ ಮಾಧ್ಯಮ ಅಭ್ಯರ್ಥಿ:

ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಗಳ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ೦೧ನೇ ತರಗತಿಯಿಂದ ೧೦ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಮತ್ತು ಶಿಕ್ಷಣಾಧಿಕಾರಿಯವರ ಮೇಲುರುಜು ಹೊಂದಿರುವ ಪ್ರಮಾಣ ಪತ್ರವನ್ನು ಪಡೆದಿರಬೇಕು.

12. ಎದ್ದು ಕಾಣುವ ಅಂಗವೈಕಲ್ಯ ಅಭ್ಯರ್ಥಿ (ಅಂಗವಿಕಲ ಅಭ್ಯರ್ಥಿ)

ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977 ರ ಉಪ ನಿಯಮ 02(ಕೆ)(ii) ರಲ್ಲಿ ನಿರ್ದಿಷ್ಟಪಡಿಸಿರುವ ಕ್ರಮ ಸಂಖ್ಯೆ: (i) ರಿಂದ (vii)ರ ವರೆಗಿನ (Blindness, Low vision, Leprosy cured, Hearing impairment, Locomotor disability, Mental retardation and Mental Illness) ವೈಕಲ್ಯತೆಯ ಶೇ.40ರಷ್ಟು ಕಡಿಮೆಯಿಲ್ಲದಿರುವ ಅಂಗವಿಕಲ ವ್ಯಕ್ತಿಗಳು. ಅಂಗವಿಕಲರಿಗೆ ಮೀಸಲಿರಿಸಿದ ಹುದ್ದೆಗಳನ್ನು ಕೋರುವ ಅಭ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರವನ್ನು ದಿನಾಂಕ:19/11/2005ರ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ:ಸಿಆಸುಇ 115 ಸೆನೆನಿ 2005ರಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು ಇತರೆ ಯಾವುದೇ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಪಡೆಯಲಾಗಿರುವ ಪ್ರಮಾಣ ಪತ್ರಗಳನ್ನು/ ಗುರುತಿನ ಚೀಟಿಯ ಪ್ರತಿಗಳನ್ನು ಪರಿಗಣಿಸಲಾಗುವುದಿಲ್ಲ.

13. ಅನುಚ್ಛೇದ 371(ಜೆ) ರಂತೆ ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮೀಸಲಾತಿ:

ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ) ನಿಯಮಗಳು 2013ಕ್ಕೆ ಸಂಬಂಧಿಸಿದಂತೆ ನೇರ ನೇಮಕಾತಿಯಲ್ಲಿ ಸ್ಥಳೀಯ ವ್ಯಕ್ತಿಯೆಂಬ ಮೀಸಲಾತಿಯನ್ನು ಕೋರುವವರು ಸದರಿ ನಿಯಮದಲ್ಲಿ ಗೊತ್ತುಪಡಿಸಿದಂತೆ ಆನ್-ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ದಿನಾಂಕದಂದು ಅಥವಾ ಅದಕ್ಕೂ ಮುಂಚಿತವಾಗಿಯೇ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರವಾದ ಸಂಬಂಧಪಟ್ಟ ಉಪ-ವಿಭಾಗದ ಸಹಾಯಕ ಆಯುಕ್ತರವರಿಂದ ಸಹಿ, ಮೊಹರು ಮತ್ತು ಜಾರಿ ಮಾಡಿದ ದಿನಾಂಕದೊಂದಿಗೆ ಪಡೆದಿಟ್ಟುಕೊಂಡಿರತಕ್ಕದ್ದು. ಈ ನಮೂನೆಯನ್ನು ಹೊರತುಪಡಿಸಿ ಇತರೆ ಯಾವುದೇ ನಮೂನೆಗಳಲ್ಲಿ ಪಡೆಯಲಾದ ಅರ್ಹತಾ ಪ್ರಮಾಣಪತ್ರವನ್ನು ತಿರಸ್ಕರಿಸಲಾಗುವುದು ಹಾಗೂ ಸೇವಾನಿರತ ಅಭ್ಯರ್ಥಿಗಳು ಸ್ವಗ್ರಾಮ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರದಿಂದ ಅಧಿಸೂಚನೆಯ ಕೊನೆಯ ದಿನಾಂಕದ ಒಳಗಾಗಿ ಪಡೆದಿರಬೇಕು.

14. ಸರ್ಕಾರಿ ಸೇವೆಯಲ್ಲಿರುವ ನೌಕರರಿಗೆ

ಅಭ್ಯರ್ಥಿಗಳು ಯಾವುದೇ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಅಥವಾ ಸಾರ್ವಜನಿಕ ಉದ್ಯೋಗದಲ್ಲಿ ಉದ್ಯೋಗ ಹೊಂದಿದ್ದರೆ, ಅಂತಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ

ಅರ್ಜಿಯನ್ನು ಭರ್ತಿಮಾಡುವ ಸಂದರ್ಭದಲ್ಲಿ "ಹೌದು ಅಥವಾ ಇಲ್ಲ" ಎಂಬುದನ್ನು ಆಯಾ ಕಾಲಂನಲ್ಲಿ ನಮೂದಿಸತಕ್ಕದ್ದು ಮತ್ತು ಅವರು ಆಯ್ಕೆಗೊಂಡ ಸಂದರ್ಭದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯಿಂದ ಪಡೆಯುವ "ನಿರಾಪೇಕ್ಷಣಾ ಪತ್ರ"ವನ್ನು ಸಲ್ಲಿಸತಕ್ಕದ್ದು.

ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದಲ್ಲಿ, ಅಂತಹ ಅರ್ಜಿಗಳನ್ನು ಯಾವುದೇ ಮುನ್ನೂಚನೆಯಿಲ್ಲದೇ ತಿರಸ್ಕರಿಸಲಾಗುವುದು.

15. ಅರ್ಹತಾ ಷರತ್ತುಗಳು:

01. ಭಾರತೀಯ ನಾಗರಿಕನಾಗಿರತಕ್ಕದ್ದು.
02. ಆಧಾರ್ ಕಾರ್ಡ್‌ನ್ನು ಹೊಂದಿರಬೇಕು.
03. ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿಯಿರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ನೇಮಕಾತಿಗೆ ಅರ್ಹರಾಗುವುದಿಲ್ಲ.
04. ಅಭ್ಯರ್ಥಿಯು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.
05. ದೈಹಿಕವಾಗಿ ಅನರ್ಹರಾಗಿದ್ದಾರೆಂಬುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂಬುದಾಗಿ ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ನೇಮಕಾತಿ ಪ್ರಾಧಿಕಾರ ಕಾಯ್ದಿರಿಸಿಕೊಂಡಿದೆ ಮತ್ತು ನೇಮಕಾತಿ ಪ್ರಾಧಿಕಾರದ ವಿವೇಚನೆಯು ಯಾವುದೇ ವಿಧದಲ್ಲೂ ಈ ನಿಯಮಗಳ ಮೂಲಕ ಸೀಮಿತವಾಗಿರುವುದಿಲ್ಲ.

16. ವಿಶೇಷ ಸೂಚನೆಗಳು

- ❖ ಅರ್ಜಿ ಸಲ್ಲಿಸುವಾಗ ಕೊನೆ ಕ್ಷಣದಲ್ಲಿ ಒತ್ತಡವನ್ನು ತಪ್ಪಿಸಲು, ಅಭ್ಯರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಸೂಕ್ತ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ವೆಬ್‌ಸೈಟ್ (ಜಾಲತಾಣ) ದಿನಾಂಕ: 29/11/2024ರ ರಾತ್ರಿ 11:59 ಘಂಟೆಯೊಳಗೆ ಸಲ್ಲಿಸಿದ ಅರ್ಜಿಗಳನ್ನಷ್ಟೇ ಅಂಗೀಕರಿಸುತ್ತದೆ.
- ❖ ಅರ್ಜಿಯಲ್ಲಿ ಸಂಪರ್ಕದ ಉದ್ದೇಶಕ್ಕೆ ಸಂಬಂಧಿಸಿದಂತೆ ಕೊಟ್ಟಿರುವ ಸೂಕ್ತ ಕಾಲಂಗಳನ್ನು ತುಂಬುವಾಗ ಸಂವಹನಕ್ಕಾಗಿ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐ.ಡಿ. ಅನ್ನು ಸರಿಯಾಗಿ ನಮೂದಿಸತಕ್ಕದ್ದು. ಸರಿಯಾದ ಮಾಹಿತಿ ಒದಗಿಸದೇ ಮೊಬೈಲ್ ಸಂಖ್ಯೆ/ಇ-ಮೇಲ್ ಸಂದೇಶ ಬರದಿದ್ದಲ್ಲಿ ಪ್ರಾಧಿಕಾರ ಹೊಣೆಯಾಗುವುದಿಲ್ಲ.
- ❖ ಅಭ್ಯರ್ಥಿ ವಿವರ ಅಪೂರ್ಣವಾಗಿರುವ, ಫೋಟೋ ಅಪ್-ಲೋಡ್ ಮಾಡದೇ ಇರುವ ಮತ್ತು ಸಹಿ ಅಪ್-ಲೋಡ್ ಮಾಡದೇ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ❖ ಅಭ್ಯರ್ಥಿಯು ತಮ್ಮ ಮಾಹಿತಿಗಾಗಿ ಭರ್ತಿಮಾಡಿ ಸಲ್ಲಿಸಿದ ಅರ್ಜಿಯ ಒಂದು ಫೋಟೋ ಪ್ರತಿಯನ್ನು ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಳ್ಳುವ ವರೆಗೆ ಕಡ್ಡಾಯವಾಗಿ ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ.
- ❖ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಕೋರುವ ವಿವಿಧ ಮೀಸಲಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆ/ಪ್ರಮಾಣ ಪತ್ರಗಳನ್ನು ಸೂಕ್ತ ಪ್ರಾಧಿಕಾರದಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಅಥವಾ ಅಭ್ಯರ್ಥಿಯು ಅರ್ಜಿ ಸಲ್ಲಿಸುವ ದಿನಾಂಕದೊಳಗಾಗಿ ಪಡೆದಿಟ್ಟುಕೊಂಡಿರಬೇಕು ಹಾಗೂ ಚಾಲ್ತಿಯಲ್ಲಿರಬೇಕು. ಸದರಿ ದಾಖಲೆಗಳನ್ನು ಬೆರಳಚ್ಚು ಪರೀಕ್ಷೆಗೆ ಹಾಜರಾದಾಗ ಪರಿಶೀಲನೆಗಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ನಂತರ ಪಡೆದ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದಿಲ್ಲ.

- ❖ ಅಭ್ಯರ್ಥಿಗಳು ಜಾತಿ ಮೀಸಲಾತಿ / ಗ್ರಾಮೀಣ ಮೀಸಲಾತಿ/ ಕನ್ನಡ ಮಾಧ್ಯಮ ಮೀಸಲಾತಿ/ ಎದ್ದು ಕಾಣುವ ಅಂಗವೈಕಲ್ಯ ಅಭ್ಯರ್ಥಿ ಮೀಸಲಾತಿ / 371 (ಜೆ) ಹೈದರಾಬಾದ್-ಕರ್ನಾಟಕ ಮೀಸಲಾತಿ ಕೋರಿದಲ್ಲಿ, ಈ ಸಂಸ್ಥೆಯ ಜಾಲತಾಣದಲ್ಲಿ (ವೆಬ್‌ಸೈಟ್) ಪ್ರಕಟಿಸಿರುವ ನಿಗದಿತ ನಮೂನೆಗಳಲ್ಲಿ ಪ್ರಮಾಣ ಪತ್ರಗಳನ್ನು ಪಡೆದಿಟ್ಟುಕೊಂಡಿರತಕ್ಕದ್ದು.
- ❖ ನೇಮಕಾತಿಯು ತಾತ್ಕಾಲಿಕವಾಗಿದ್ದು, ಆಯ್ಕೆಯಾಗಿ ನೇಮಕಗೊಂಡ ಅಭ್ಯರ್ಥಿಗಳು 2 ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.
- ❖ ಆಯ್ಕೆಯಾದ ಅಭ್ಯರ್ಥಿಗಳನ್ನು ಈ ಸಂಸ್ಥೆಯ ಯಾವುದೇ ಶಾಖಾ ಕಚೇರಿಗಳಿಗೆ ಕೂಡ ನೇಮಕ/ವರ್ಗಾವಣೆ ಮಾಡಬಹುದಾಗಿದೆ.
- ❖ ಈ ಅಧಿಸೂಚನೆಯ ಪ್ರಕಾರ ನೇಮಕಗೊಂಡವರು ಸರ್ಕಾರದ ಆದೇಶ ಸಂಖ್ಯೆ:ಎಫ್.ಡಿ(ಸ್ಟೆಷಲ್) 04 ಪಿಇಟಿ 2005, ದಿನಾಂಕ:31-6-2006ರಲ್ಲಿ ತಿಳಿಸಿದಂತೆ ಕಾಂಟ್ರಿಬ್ಯೂಟರಿ ಪಿಂಚಣಿ ಸ್ಕೀಂಗೆ ವಂತಿಗೆ ನೀಡಬೇಕಾಗುತ್ತದೆ.
- ❖ ಕೆ.ಸಿ.ಎಸ್. (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ಪ್ರಕಾರ ಅಥವಾ ಇನ್ನಾವುದೇ ನಿಯಮಗಳ ಪ್ರಕಾರ ಅಭ್ಯರ್ಥಿಯು ಅನರ್ಹರಾಗಿದ್ದಲ್ಲಿ ನೇಮಕಾತಿಗೆ ಅರ್ಹರಾಗುವುದಿಲ್ಲ.
- ❖ ಅಭ್ಯರ್ಥಿಯ ತನ್ನ ಜನ್ಮ ದಿನಾಂಕವನ್ನು ನಮೂದಿಸಿರುವ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರವನ್ನು ಪರಿಶೀಲನೆ ಸಮಯದಲ್ಲಿ ಹಾಜರುಪಡಿಸತಕ್ಕದ್ದು.
- ❖ ಅಭ್ಯರ್ಥಿಯು ಸ್ವಯಂ ದೃಢೀಕೃತ ಛಾಯಾಪ್ರತಿಗಳ (ದೃಢೀಕೃತ ಜೆರಾಕ್ಸ್ ಪ್ರತಿಗಳ) ಗುಚ್ಚದೊಂದಿಗೆ ಎಲ್ಲಾ ಮೂಲ ಅರ್ಹತಾ ಪತ್ರಗಳನ್ನು ಅಂದರೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ/10ನೇ ತರಗತಿ, ಪದವಿ ಪೂರ್ವ ಶಿಕ್ಷಣದ ಅಂಕಪಟ್ಟಿ, ಬೆರಳಚ್ಚು ಪರೀಕ್ಷೆಗಳ ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರಗಳು ಯಾವುದೇ ಮೀಸಲಾತಿ ಕ್ಲೇಮ್ ಮಾಡಿರುವ ಪ್ರಮಾಣ ಪತ್ರಗಳು ಮತ್ತು ಮೂರು ನಡತೆ ಪ್ರಮಾಣ ಪತ್ರಗಳನ್ನು (ಒಂದು ನಡತೆ ಪ್ರಮಾಣ ಪತ್ರವನ್ನು ಅಂತಿಮವಾಗಿ ವ್ಯಾಸಂಗ ಮಾಡಿದ ಶಿಕ್ಷಣ ಸಂಸ್ಥೆಯಿಂದಲೂ, ಇನ್ನೊಂದು ನಡತೆ ಪ್ರಮಾಣ ಪತ್ರಗಳನ್ನು ಅಭ್ಯರ್ಥಿಯ ಸಂಬಂಧಿಕರಲ್ಲದ ಗೌರವಾನ್ವಿತ ವ್ಯಕ್ತಿಗಳಿಂದಲೂ ಪಡೆದು) ಪರಿಶೀಲನೆಗಾಗಿ ಹಾಜರಾಗುವಾಗ ಹಾಜರುಪಡಿಸತಕ್ಕದ್ದು.
- ❖ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗೆ 1:10 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತಾ ಪರೀಕ್ಷೆಯನ್ನು ಈ ಸಂಸ್ಥೆಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
- ❖ ಅರ್ಹತಾ ಪರೀಕ್ಷೆಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಅಧಿಕೃತ ವೆಬ್‌ಸೈಟ್ (ಜಾಲತಾಣ) ನಲ್ಲಿ ಪ್ರಕಟಿಸಲಾಗುವುದು. ಅರ್ಹ ಅಭ್ಯರ್ಥಿಗಳ ಮೊಬೈಲ್‌ಗೆ ಸಂದೇಶ ಅಥವಾ ಇ-ಮೇಲ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಅರ್ಹತಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಹತಾ ಪರೀಕ್ಷೆ ದಿನ ಹಾಜರುಪಡಿಸತಕ್ಕದ್ದು.
- ❖ ಅಭ್ಯರ್ಥಿಗಳು ಅಭ್ಯರ್ಥಿಕೆಯ ಸಂದರ್ಭದಲ್ಲಿ ಸಿಬ್ಬಂದಿ ಅಥವಾ ಸಿಬ್ಬಂದಿಯೇತರ ಮೂಲಗಳ ಮೂಲಕ ಯಾವುದೇ ರೀತಿಯ ಬಾಹ್ಯ ಬೆಂಬಲ ಪಡೆಯುವ ಪ್ರಯತ್ನ ಮಾಡಿದ್ದಲ್ಲಿ ಅಂತಹ ಅಭ್ಯರ್ಥಿಗಳ ನೇಮಕಾತಿಯನ್ನು / ಅಭ್ಯರ್ಥಿಕೆಯನ್ನು ಅನರ್ಹಗೊಳಿಸಲಾಗುವುದು.
- ❖ ಮೇಲ್ಕಂಡ ಹುದ್ದೆಗಳಿಗೆ ಸಂಬಂಧಿಸಿದಂತೆ ಆನ್-ಲೈನ್ ಅರ್ಜಿಯನ್ನು ಸಲ್ಲಿಸುವಾಗ ಅಭ್ಯರ್ಥಿಯು ಮೇಲೆ ಸೂಚಿಸಲಾದಂತಹ ತನ್ನ ವಿದ್ಯಾರ್ಹತೆ ಹಾಗೂ ಇತರೇ ಮಾನದಂಡಗಳನ್ನು ಪೂರ್ಣಗೊಳಿಸಲಾಗಿದೆಯೆಂದು ಹಾಗೂ ತಾನು ಒದಗಿಸಿರುವ ಎಲ್ಲಾ ವಿವರಗಳು ಎಲ್ಲಾ ಆಯಾಮಗಳಲ್ಲಿಯೂ ಸರಿಯಾಗಿವೆ ಎಂದು ಖಚಿತ ಪಡಿಸತಕ್ಕದ್ದು.

೧೩೭೮

ಕರ್ನಾಟಕ ರಾಜ್ಯಪತ್ರ, ಮಂಗಳವಾರ, ೨೯, ಅಕ್ಟೋಬರ್, ೨೦೨೪

ಭಾಗ ೨

ನೇಮಕಾತಿಯ ಯಾವುದೇ ಹಂತದಲ್ಲಿ, ಅಭ್ಯರ್ಥಿಯು ವಿದ್ಯಾರ್ಹತೆಯ ಮಾನದಂಡಗಳನ್ನು ಪೂರ್ಣಗೊಳಿಸಿಲ್ಲವೆಂದು ಅಥವಾ ಆತ/ಆಕೆ ಯಾವುದೇ ಪ್ರಮುಖ ವಾಸ್ತವಾಂಶಗಳನ್ನು ಮರೆಮಾಚಿರುತ್ತಾನೆ/ಳೆಂದು, ತಿರುಚಿರುತ್ತಾನೆ/ಳೆಂದು, ಮೊಟುಕುಗೊಳಿಸಿರುತ್ತಾನೆ/ಳೆಂದು ಕಂಡು ಬಂದ ಸಂದರ್ಭದಲ್ಲಿ ಆತನ/ಆಕೆಯ ಅಭ್ಯರ್ಥಿಕೆಯನ್ನು ರದ್ದುಗೊಳಿಸಲಾಗುವುದು. ಈ ಯಾವುದೇ ನ್ಯೂನತೆಗಳು ನೇಮಕಾತಿಯ ನಂತರ ಕಂಡುಬಂದರೂ ಸಹ ಮತ್ತು ತಪ್ಪಾದ, ಅಪೂರ್ಣವಾದ ಅಥವಾ ಸರಿಯಿಲ್ಲದ ಮಾಹಿತಿಯನ್ನು ಒದಗಿಸುವುದು ಅನರ್ಹತೆಗೆ ಕಾರಣವಾಗುವುದು ಮಾತ್ರವಷ್ಟೇ ಅಲ್ಲದೇ, ಅಂತಹ ಮಾಹಿತಿಯನ್ನು ಒದಗಿಸಿದ್ದಕ್ಕಾಗಿ ಕ್ರಿಮಿನಲ್ ಮೊಕದ್ದಮೆಗೆ ಹೊಣೆಗಾರನಾಗುತ್ತಾನೆ/ಳೆ.

**ನಿಬಂಧಕರು,
ಕರ್ನಾಟಕ ಲೋಕಾಯುಕ್ತ,
ಬೆಂಗಳೂರು.**

PR-457